



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಗುರುವಾರ, ೦೭, ಮಾರ್ಚ್, ೨೦೨೪(ಫಾಲ್ಗುಣ, ೧೭, ಶಕವರ್ಷ, ೧೯೪೫) BENGALURU, THURSDAY, 07, MARCH, 2024(PHALGUNA, 17, SHAKAVARSHA, 1945)	ಸಂ. ೧೬೯ No. 169
--------------------------	---	--------------------

PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 09 SHASANA 2024, BENGALURU, DATED:07.03.2024

The Karnataka Police (Amendment) Bill, 2024 ಇದಕ್ಕೆ 2024ರ ಮಾರ್ಚ್ ತಿಂಗಳ 06ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 14 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.-

KARNATAKA ACT NO.14 OF 2024

(First Published in the Karnataka Gazette Extra-ordinary on the 07th Day of March 2024)

THE KARNATAKA POLICE (AMENDMENT) ACT, 2024

(Received the assent of the Governor on the 06th Day of March 2024)

An Act further to amend the Karnataka Police Act, 1963.

Whereas it is expedient further to amend the Karnataka Police Act, 1963 (Karnataka Act 4 of 1964), for the purpose hereinafter appearing:

Be it enacted by the Karnataka State Legislature in the Seventy fifth year of the Republic of India as follows:-

1. Short title and commencement.- (1) This Act may be called the Karnataka Police (Amendment) Act, 2024.

(2) It shall come into force at once.

2. Amendment of Section 20-F.- In section 20-F of the Karnataka Police Act, 1963 (Karnataka Act 04 of 1964),-

(೧)

(1) in sub-section (1), for the words “one year:” the words “two years:” shall be substituted.

(2) In sub-section (2),-

(i) the words “or Superintendent of Police in charge of a District including Additional Superintendent of Police” shall be omitted; and

(ii) the following shall be inserted at the end, namely:-

“and Superintendent of police in charge of District including Additional superintendent of police who are on operational duties in the field or such other duties as may be notified by the Government from time to time shall have a minimum tenure of two years”.

By Order and in the name of
the Governor of Karnataka,

G.SRIDHAR

Secretary to Government
Department of Parliamentary
Affairs and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯಾ 09 ಶಾಸನ 2024, ಬೆಂಗಳೂರು, ದಿನಾಂಕ: 07.03.2024

The Karnataka Official Language Act, 1963 (Karnataka Act 26 of 1963) ರ ಪ್ರಕರಣ 5-ಎ ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Police (Amendment) Act, 2024 (Karnataka Act No 14 of 2024) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2024 ರ ಕರ್ನಾಟಕ ಅಧಿನಿಯಮ ಸಂಖ್ಯೆ: 14

(2024ರ ಮಾರ್ಚ್ ತಿಂಗಳ 07ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಪೊಲೀಸು (ತಿದ್ದುಪಡಿ) ಅಧಿನಿಯಮ, 2024

(2024ರ ಮಾರ್ಚ್ ತಿಂಗಳ 06ನೇ ದಿನಾಂಕದಂದು ರಾಜ್ಯ ಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ಪೊಲೀಸು ಅಧಿನಿಯಮ, 1963ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡು ಬರುವ ಉದ್ದೇಶಗಳಿಗಾಗಿ ಕರ್ನಾಟಕ ಪೊಲೀಸು ಅಧಿನಿಯಮ, 1963ನ್ನು (1964ರ ಕರ್ನಾಟಕ ಅಧಿನಿಯಮ 4) ಮತ್ತುಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಪೊಲೀಸು (ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು, ಈ ಕೂಡಲೇ ಜಾರಿಗೆ ಬರತಕ್ಕದ್ದು;

2. ಪ್ರಕರಣ 20-ಎಫ್ ನ ತಿದ್ದುಪಡಿ.- ಕರ್ನಾಟಕ ಪೊಲೀಸು ಅಧಿನಿಯಮ 1963ರ (1964ರ ಕರ್ನಾಟಕ ಅಧಿನಿಯಮ 4) 20-ಎಫ್ ಪ್ರಕರಣದಲ್ಲಿ, -

(1) "ಒಂದು ವರ್ಷ" ಎಂಬ ಪದಗಳ ಬದಲಾಗಿ "ಎರಡು ವರ್ಷಗಳು" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(2) ಉಪಪ್ರಕರಣ (2)ರಲ್ಲಿ, -

(i) "ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ಸೇರಿದಂತೆ ಜಿಲ್ಲೆಯ ಪ್ರಭಾರದಲ್ಲಿರುವ ಪೊಲೀಸ್ ಸೂಪರಿಂಟೆಂಡೆಂಟ್ರು" ಎಂಬ ಪದಗಳನ್ನು ಬಿಟ್ಟುಬಿಡತಕ್ಕದ್ದು.

(ii) ಕೊನೆಯಲ್ಲಿ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಕಾಲಕಾಲಕ್ಕೆ ಸರ್ಕಾರವು ಅಧಿಸೂಚಿಸಬಹುದಾದಂಥ ಕ್ಷೇತ್ರದಲ್ಲಿನ ಕಾರ್ಯಾಚರಣೆ ಕರ್ತವ್ಯಗಳು ಅಥವಾ ಅಂಥ ಇತರೆ ಕರ್ತವ್ಯಗಳಲ್ಲಿ ನಿರತರಾಗಿರುವ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ಸೇರಿದಂತೆ ಜಿಲ್ಲೆಯ ಪ್ರಭಾರದಲ್ಲಿರುವ ಪೊಲೀಸ್ ಸೂಪರಿಂಟೆಂಡೆಂಟ್ರು ಕನಿಷ್ಠ ಎರಡು ವರ್ಷಗಳ ಅವಧಿಯನ್ನು ಹೊಂದಿರತಕ್ಕದ್ದು."

The above translation of the Karnataka Police (Amendment) Act, 2024 (Karnataka Act No 14 of 2024) shall be authoritative text in Kannada language under section 5-A of the Karnataka Official Language Act, 1963 (Karnataka Act 26 of 1963).

ಧಾವರ್ಚಂದ್ ಗೆಹ್ಲೋಟ್

ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್

ಸರ್ಕಾರದ ಕಾರ್ಯದರ್ಶಿ,

ಸಂಸದೀಯ ವ್ಯವಹಾರಗಳು ಮತ್ತು

ಶಾಸನ ರಚನೆ ಇಲಾಖೆ.